



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೦೭, ಫೆಬ್ರವರಿ, ೨೦೨೫(ಮಾಘ, ೧೮, ಶಕವರ್ಷ, ೧೯೪೬) BENGALURU, FRIDAY, 07, FEBRUARY, 2025(MAGHA, 18, SHAKAVARSHA, 1946)	ಸಂ. ೬೯ No. 69
------------------------	--	------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 59 ಶಾಸನ 2024, ಬೆಂಗಳೂರು, ದಿನಾಂಕ:07.02.2025

ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2024 ಇದಕ್ಕೆ 2025 ರ ಫೆಬ್ರವರಿ ತಿಂಗಳ 06ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 13 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IVA) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2025 ರ ಕರ್ನಾಟಕ ಅಧಿನಿಯಮ ಸಂಖ್ಯೆ: 13

(2025 ರ ಫೆಬ್ರವರಿ ತಿಂಗಳ 07ನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ಅಧಿನಿಯಮ, 2024

(2025 ರ ಫೆಬ್ರವರಿ ತಿಂಗಳ 06ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮೋದನೆಯನ್ನು ಪಡೆಯಲಾಗಿದೆ)

ಚಾಣಕ್ಯ ವಿಶ್ವವಿದ್ಯಾಲಯ ಅಧಿನಿಯಮ, 2021ನ್ನು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಚಾಣಕ್ಯ ವಿಶ್ವವಿದ್ಯಾಲಯ ಅಧಿನಿಯಮ, 2021 (2021ರ ಕರ್ನಾಟಕ ಅಧಿನಿಯಮ ಸಂಖ್ಯೆ 37)ನ್ನು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.

2. 26ನೇ ಪ್ರಕರಣದ ತಿದ್ದುಪಡಿ.- ಚಾಣಕ್ಯ ವಿಶ್ವವಿದ್ಯಾಲಯ ಅಧಿನಿಯಮ, 2021 (2021ರ ಕರ್ನಾಟಕ ಅಧಿನಿಯಮ ಸಂಖ್ಯೆ 37)ರ 26ನೇ ಪ್ರಕರಣದಲ್ಲಿ,-

(1) ಉಪ-ಪ್ರಕರಣ (1)ರ, ಖಂಡ (viii)ರ ತರುವಾಯ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(ix) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ ಅಥವಾ ಹಣಕಾಸು ಅಥವಾ ಯಾವುದೇ ಇತರೆ ವಿಶೇಷ ಕ್ಷೇತ್ರದಿಂದ ಒಬ್ಬ ತಜ್ಞರು."

(2) ಉಪ ಪ್ರಕರಣ (3)ರಲ್ಲಿ, "ಇಬ್ಬರು" ಎಂಬ ಪದವನ್ನು ಬಿಟ್ಟುಬಿಡತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.

PARLIAMENTARY AFFAIRS AND LEGISLATION SECRETARIAT

NOTIFICATION

NO. DPAL 59 SHASANA 2024, BENGALURU, DATED:07.02.2025

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ಅಧಿನಿಯಮ, 2024, (2025 ರ ಕರ್ನಾಟಕ ಅಧಿನಿಯಮ ಸಂಖ್ಯೆ:13(ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ-IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.-

KARNATAKA ACT NO. 13 OF 2025

(First Published in the Karnataka Gazette Extra-ordinary on the 7th day of February, 2025)

THE CHANAKYA UNIVERSITY (AMENDMENT) ACT, 2024

(Received the assent of the Governor on the 6th day of February, 2025)

An Act to amend the Chanakya University Act, 2021.

Whereas it is expedient to amend the Chanakya University Act, 2021 (Karnataka Act No.37 of 2021) for the purposes hereinafter appearing;

Be it enacted by the Karnataka State Legislature in the Seventy Fifth year of the Republic of India as follows:-

1. Short title and commencement.- (1) This Act may be called the Chanakya University (Amendment) Act, 2024.

(2) It shall come in to force at once.

2. Amendment of section 26.- In the Chanakya University Act, 2021 (Karnataka Act No.37 of 2021), in section 26,-

(a) in sub-section (1), after clause (viii), the following shall be inserted, namely:-

“(ix) One expert from the field of management or finance or any other specialization, including administration to be nominated by the State Government.”

(b) in sub-section (3), the word “two”, shall be omitted.

The above translation of ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ಅಧಿನಿಯಮ, 2024 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ:13) be Published in official Gazette under clause (3) of Article 348 of the Constitution of India.

THAAWARCHAND GEHLOT
GOVERNOR OF KARNATAKA

By Order and in the name of
the Governor of Karnataka,

G. SRIDHAR
Secretary to Government
Department of Parliamentary
Affairs and Legislation